



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೦೯, ಮಾರ್ಚ್, ೨೦೨೧ (ಫಾಲ್ಗುಣ, ೧೮, ಶಕವರ್ಷ, ೧೯೪೨) BENGALURU, TUESDAY, 09, MARCH, 2021 (PHALGUNA, 18, SHAKAVARSHA, 1942)	ನಂ. ೨೩೬ No. 236
------------------------	--	--------------------

KARNATAKA LEGISLATIVE ASSEMBLY

FIFTEENTH LEGISLATIVE ASSEMBLY

NINTH SESSION

(Adjourned Meeting)

THE KARNATAKA MONEY LENDERS (AMENDMENT) BILL, 2021

(LA Bill No. 14 of 2021)

A Bill further to amend the Karnataka Money Lenders Act, 1961.

Whereas, it is expedient further to amend the Karnataka Money Lenders Act, 1961 (Karnataka Act 12 of 1962) for the purposes hereinafter appearing;

Be it enacted by the Karnataka State Legislature in the seventy second year of the Republic of India as follows:-

1. Short title and commencement.- (1) This Act may be called the Karnataka Money Lenders (Amendment) Act, 2021.

(2) It shall come into force at once.

2. Amendment of section 38.- In section 38 of the Karnataka Money Lenders Act, 1961 (Karnataka Act 12 of 1962)(herein after referred to as the Principal Act), for the words “may extend to six months or with fine which may extend to five thousand rupees or with both”, the

words “may extend to one year or with fine which may extend to fifty thousand rupees or with both” shall be substituted.

3. Amendment of section 39.- In section 39 of the Principal Act, for clause(a) and clause (b) and entries relating thereto, the following shall be substituted namely:-

- “(a) for the first offence with simple imprisonment which may extend to one year or with fine which may extend to fifty thousand rupees or with both, and
- (b) for the second or subsequent offence with simple imprisonment which may extend to two year or with fine which may extend to one lakh rupees or with both.”

STATEMENT OF OBJECTS AND REASONS

It is considered necessary to amend sections 38 and 39 of the Karnataka Money Lenders Act, 1961(Karnataka Act 12 of 1962) to enhance the penalty amount and conviction term in order to ensure strict adherence to the provisions of the Act.

Hence the Bill.

FINANCIAL MEMORANDUM

There is no extra expenditure involved in the proposed measure.

S.T. SOMASHEKAR

Minister for Co-Operation

M.K. VISHALAKSHI

Secretary (I/c)

Karnataka Legislative Assembly

ANNEXURE**EXTRACT FROM THE KARNATAKA MONEY LENDERS ACT, 1961
(KARNATAKA ACT 12 OF 1962)****(XX XX XX)**

38. Penalty for molestation.—Whoever molests, or abets the molestation of, a debtor for the recovery of a debt due by him to a creditor shall, on conviction, be punished with imprisonment which may extend to six months or with fine which may extend to five thousand rupees or with both.

Explanation.—For the purposes of this section, a person who, with intent to cause another person to abstain from doing any act which he has a right to do or to do any act which he has a right to abstain from doing,—

- (a) obstructs or uses violence to or intimidates such other person, or
- (b) persistently follows such other person from place to place or interferes with any property owned or used by him or deprives him of, or hinders him in, the use of any such property, or
- (c) loiters at or near a house or other place where such other person resides or works, or carries on business, or happens to be, or
- (d) does any act calculated to annoy or intimidate such other person or the members of his family, or
- (e) moves or acts in a manner which causes or is calculated to cause alarm or danger to the person or property of such other person, -shall be deemed to molest such other person:

Provided that a person who goes to the house or place referred to in clause (c) in order merely to obtain or communicate information shall not be deemed to molest.

(XX XX XX)

39. General provision regarding penalties.—Whoever fails to comply with or acts in contravention of any provision of this Act, shall, if no specific penalty has been provided for in this Act, on conviction, be punished,-

- (a) for the first offence with simple imprisonment which may extend to three months or with fine which may extend to one thousand rupees or with both, and
- (b) for the second or subsequent offence with imprisonment which may extend to six months or with fine which may extend to two thousand rupees or with both.

XXX

XXX



ಕರ್ನಾಟಕ ವಿಧಾನಸಭೆ

ಹದಿನೈದನೇ ವಿಧಾನಸಭೆ

ಒಂಭತ್ತನೇ ಅಧಿವೇಶನ

(ಮುಂದುವರೆದ ಉಪವೇಶನ)

ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ, 2021

(2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-14)

ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ನ್ನು (1962ರ ಕರ್ನಾಟಕ ಅಧಿನಿಯಮ 12) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮತವಾಗತಕ್ಕದ್ದು, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು, ಈ ಕೂಡಲೆ ಜಾರಿಗೆ ಬರತಕ್ಕದ್ದು.

2. 38ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ರ (1962ರ ಕರ್ನಾಟಕ ಅಧಿನಿಯಮ 12) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 38ನೇ ಪ್ರಕರಣದಲ್ಲಿ "ಆರು ತಿಂಗಳುಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಐದು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ" ಎಂಬ ಪದಗಳ ಬದಲಾಗಿ "ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಐವತ್ತು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

3. 39ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 39ನೇ ಪ್ರಕರಣದಲ್ಲಿ (ಎ) ಖಂಡ ಮತ್ತು (ಬಿ) ಖಂಡ ಮತ್ತು ಅವಕ್ಕೆ ಸಂಬಂಧಿಸಿದ ನಮೂದುಗಳಿಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎ) ಮೊದಲನೇ ಅಪರಾಧಕ್ಕಾಗಿ ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ ಅಥವಾ ಐವತ್ತು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ ದಂಡಿತನಾಗತಕ್ಕದ್ದು; ಮತ್ತು

(ಬಿ) ಎರಡನೇ ಅಥವಾ ಮುಂದುವರೆದ ಅಪರಾಧಕ್ಕಾಗಿ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಇವೆರಡರಿಂದಲೂ ದಂಡಿತನಾಗತಕ್ಕದ್ದು."

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಈ ಅಧಿನಿಯಮದ ಉಪಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ದಂಡದ ಮೊತ್ತ ಮತ್ತು ಅಪರಾಧ ನಿರ್ಣಯವಾದಾಗ ಕಾರಾವಾಸದ ಅವಧಿಯನ್ನು ಹೆಚ್ಚಿಸಲು ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ರ (1962ರ ಕರ್ನಾಟಕ ಅಧಿನಿಯಮ 12) 38 ಮತ್ತು 39ನೇ ಪ್ರಕರಣಗಳನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಆದ್ದರಿಂದ, ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಎಸ್.ಟಿ. ಸೋಮಶೇಖರ್
ಸಹಕಾರ ಮಂತ್ರಿ

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ(ಪ್ರ)
ಕರ್ನಾಟಕ ವಿಧಾನ ಸಭೆ

ಅನುಬಂಧ
ಕರ್ನಾಟಕ ಲೇವಾದೇವಿದಾರರ ಅಧಿನಿಯಮ, 1961ರ (1962ರ ಕರ್ನಾಟಕ ಅಧಿನಿಯಮ 12)
ಉದ್ಘಾತ ಭಾಗ

XX

XX

XX

38. ಉಪದ್ರವಕ್ಕಾಗಿ ದಂಡ.- ಸಾಲ ನೀಡಿದವನು ಬಾಕಿಯಿರುವ ಸಾಲದ ವಸೂಲಿಗಾಗಿ ಸಾಲಗಾರನಿಗೆ ಉಪದ್ರವ ಕೊಡುವ ಅಥವಾ ಅದಕ್ಕೆ ಪ್ರೇರೇಪಿಸುವ ಯಾರೇ ಆದರೂ, ಅಪರಾಧ ನಿರ್ಣಯವಾದ ಮೇಲೆ, ಆರು ತಿಂಗಳುಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಐದು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡದಿಂದ ಅಥವಾ ಇವೆರಡರಿಂದಲೂ ದಂಡಿತರಾಗತಕ್ಕದ್ದು.

ವಿವರಣೆ.- ಈ ಪ್ರಕರಣದ ಉದ್ದೇಶಗಳಿಗಾಗಿ, ಮತ್ತೊಬ್ಬ ವ್ಯಕ್ತಿಯು ಮಾಡಲು ಹಕ್ಕು ಹೊಂದಿರುವ ಯಾವುದೇ ಕೃತ್ಯವನ್ನು ಮಾಡುವುದಕ್ಕೆ ತಡೆಯೊಡ್ಡುವ ಅಥವಾ ತಡೆಯೊಡ್ಡಲು ಹಕ್ಕು ಹೊಂದಿರುವ ಯಾವುದೇ ಕೃತ್ಯವನ್ನು ಎಸಗುವಂತೆ ಮಾಡುವ ಉದ್ದೇಶದಿಂದ,-

(ಎ) ಅಂಥ ಇತರ ವ್ಯಕ್ತಿಗೆ ಅಡ್ಡಿಯುಂಟು ಮಾಡುವ, ಹಿಂಸಾಚಾರಕ್ಕೆ ಇಳಿಯುವ ಅಥವಾ ಬೆದರಿಸುವ;

(ಬಿ) ಅಂಥ ಇತರ ವ್ಯಕ್ತಿಯನ್ನು ಸ್ಥಳದಿಂದ ಸ್ಥಳಕ್ಕೆ ಎಡೆಬಿಡದೇ ಹಿಂಬಾಲಿಸುವ ಅಥವಾ ಅವನ ಸ್ವಾಧೀನದಲ್ಲಿರುವ ಅಥವಾ ಉಪಯೋಗದಲ್ಲಿರುವ ಯಾವುದೇ ಸ್ವತ್ತಿನಲ್ಲಿ ಹಸ್ತಕ್ಷೇಪ ಮಾಡಿದರೆ ಅಥವಾ ಯಾವುದೇ ಅಂಥ ಸ್ವತ್ತನ್ನು ಅಪಹರಿಸುವ ಅಥವಾ ಅದಕ್ಕೆ ಆತಂಕ ವ್ಯಕ್ತಪಡಿಸುವ; ಅಥವಾ

(ಸಿ) ಅಂಥ ಇತರ ವ್ಯಕ್ತಿಯು ವಾಸಿಸುವ ಅಥವಾ ಕೆಲಸ ಮಾಡುವ ಅಥವಾ ವ್ಯವಹಾರ ನಡೆಸುವ ಅಥವಾ ಮನೆಯಲ್ಲಿ ಅಥವಾ ಇತರ ಸ್ಥಳದಲ್ಲಿ ಅಥವಾ ಅವುಗಳ ಹತ್ತಿರ ಸುಳಿದಾಡುವ; ಅಥವಾ

(ಡಿ) ಅಂಥ ಇತರ ವ್ಯಕ್ತಿಗೆ ಅಥವಾ ಅವನ ಕುಟುಂಬದ ಸದಸ್ಯರಿಗೆ ಕಿರುಕುಳ ಉಂಟಾಗುವ ಅಥವಾ ಬೆದರಿಸುವ ರೀತಿಯಲ್ಲಿ ಯಾವುದೇ ಕೃತ್ಯವನ್ನು ಮಾಡುವ ; ಅಥವಾ

(ಇ) ಅಂಥ ಇತರ ವ್ಯಕ್ತಿಗೆ ಗಾಬರಿಯುಂಟು ಮಾಡುವ ಅಥವಾ ಸ್ವತ್ತಿಗೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ತಿರುಗಾಡುವ ಅಥವಾ ವರ್ತಿಸುವ

- ಅಂಥ ವ್ಯಕ್ತಿಯು ಇತರ ವ್ಯಕ್ತಿಗೆ ಪೀಡನೆ ಉಂಟು ಮಾಡುವವನೆಂದು ಭಾವಿಸತಕ್ಕದ್ದು:

ಪರಂತು, ಕೇವಲ ಮಾಹಿತಿಯನ್ನು ಪಡೆಯುವುದಕ್ಕಾಗಿ ಅಥವಾ ತಿಳಿಸುವುದಕ್ಕಾಗಿ (ಸಿ) ಖಂಡದಲ್ಲಿ ಉಲ್ಲೇಖಿಸಿದ ಮನೆಗೆ ಅಥವಾ ಸ್ಥಳಕ್ಕೆ ಹೋಗುವ ವ್ಯಕ್ತಿಯು ಪೀಡನೆ ಉಂಟುಮಾಡುವವನೆಂದು ಭಾವಿಸತಕ್ಕದ್ದಲ್ಲ.

XX

XX

XX

39. ದಂಡಗಳಿಗೆ ಸಂಬಂಧಿಸಿದ ಸಾಮಾನ್ಯ ಉಪಬಂಧಗಳು.- ಈ ಅಧಿನಿಯಮದ ಯಾವುದೇ ಉಪಬಂಧವನ್ನು ಪಾಲಿಸಲು ತಪ್ಪಿದ ಅಥವಾ ಅದನ್ನು ಉಲ್ಲಂಘಿಸಿದ ಯಾರೇ ವ್ಯಕ್ತಿಯಾಗಲಿ, ಈ ಅಧಿನಿಯಮದಲ್ಲಿ, ಯಾವುದೇ ನಿರ್ದಿಷ್ಟ ದಂಡವನ್ನು ಉಪಬಂಧಿಸಿರದಿದ್ದಲ್ಲಿ, ಅಪರಾಧ ನಿರ್ಣಯವಾದ ಮೇಲೆ,

(ಎ) ಮೊದಲನೇ ಅಪರಾಧಕ್ಕಾಗಿ ಮೂರು ತಿಂಗಳುಗಳವರೆಗೆ ವಿಸ್ತರಿಸಬಹುದಾದ ಸಾದಾ ಕಾರಾವಾಸದಿಂದ ಅಥವಾ ಒಂದು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡದಿಂದ ಅಥವಾ ಇವೆರಡರಿಂದಲೂ; ಮತ್ತು

(ಬಿ) ಎರಡನೇ ಅಥವಾ ತರುವಾಯದ ಅಪರಾಧಕ್ಕಾಗಿ, ಆರು ತಿಂಗಳುಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಎರಡು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡದಿಂದ ಅಥವಾ ಇವೆರಡರಿಂದಲೂ ದಂಡಿತರಾಗತಕ್ಕದ್ದು.

XX

XX

XX